

7. ವಿನ್ಯಾಸ ಪ್ರದೇಶದಲ್ಲಿ ಹಾಲಿ ಇರತಕ್ಕ ಗಿಡಮರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಉಳಿಸಿಕೊಳ್ಳತಕ್ಕದ್ದು ಹಾಗೂ ರಸ್ತೆಗಳ ಎರಡೂ ಕಡೆ ಮತ್ತು ಉದ್ಯಾನವನಗಳಲ್ಲಿ ಹೊಸ ಸಸಿಗಳನ್ನು ಬೆಳೆಸಲು ಸೂಕ್ತ ಕ್ರಮ ಕೈಗೊಳ್ಳತಕ್ಕದ್ದು. ಪ್ರಸ್ತಾವಿತ ಸೆಪ್ಟಿಕ್ ಟ್ಯಾಂಕ್ ಸುತ್ತಲೂ ಕನಿಷ್ಠ 3.0 ಮೀ., ನಷ್ಟು ಬಫರ್ ಬಿಟ್ಟು ಗಿಡ/ಮರಗಳನ್ನು ಬೆಳೆಸಬೇಕು.
8. ವಿನ್ಯಾಸವನ್ನು ಪೂರ್ಣವಾಗಿ ಅಭಿವೃದ್ಧಿಪಡಿಸಿದ ನಂತರವೇ ಗ್ರಾಮ ಪಂಚಾಯ್ತಿಯಿಂದ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡತಕ್ಕದ್ದು.
9. ನಿವೇಶನ ಬಿಡುಗಡೆಯ ಮೊದಲನೇ ಹಂತವಾಗಿ ಶೇ.60 ರಷ್ಟು ಹಾಗೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಅರ್ಜಿದಾರರು/ಅಭಿವೃದ್ಧಿದಾರರು ಒದಗಿಸಿದ ನಂತರ ಉಳಿಕೆ ಶೇ. 40 ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡತಕ್ಕದ್ದು.
10. ವಿನ್ಯಾಸ ಅಂಗೀಕಾರ ಸಂಬಂಧ ಇತರೆ ಯಾವುದೇ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕಾದಲ್ಲಿ ಅರ್ಜಿದಾರರಿಂದ ಅಂತಹ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
11. ಅನುಮೋದಿತ ವಿನ್ಯಾಸದ ಸೂಕ್ತ ಸ್ಥಳಗಳಲ್ಲಿ ನೀರು ಇಂಗುಗುಳಿ (Water Recharge) ಮತ್ತು ಮಳೆ ನೀರು ಸಂಗ್ರಹಣೆ (Rain water harvesting pits) ಗಳನ್ನು ಗುರ್ತಿಸಿ ವಿನ್ಯಾಸದಲ್ಲಿ ಮಳೆ ನೀರು ಸಂಗ್ರಹಣೆ ಪದ್ಧತಿಯನ್ನು ಕಡ್ಡಾಯವಾಗಿ ಅಳವಡಿಸಿ ಅಂತರ್ಜಲ ಅಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವುದು.
12. ಅನುಮೋದಿತ ಬಡಾವಣೆಯಲ್ಲಿ ಕೊಳವೆ ಬಾವಿಯನ್ನು ಕೊರೆಯುವಾಗ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯತಕ್ಕದ್ದು. ತೆರೆದ ಕೊಳವೆ ಬಾವಿಗಳ ಬಗ್ಗೆ ಭೂ ಮಾಲೀಕರುಗಳು ಮತ್ತು ಸ್ಥಳೀಯ ಸಂಸ್ಥೆಗಳು ಸಂರಕ್ಷಣೆ ಮಾಡಲು ದಿನಾಂಕ: 31.12.2012 ಮತ್ತು 06.08.2014 ರಂದು ಸರ್ಕಾರವು ನೀಡಿರುವ ನಿರ್ದೇಶನಗಳಂತೆ ತಪ್ಪದೆ ಕ್ರಮವಹಿಸತಕ್ಕದ್ದು.
13. ಸದರಿ ಬಡಾವಣೆಯಲ್ಲಿ ಸುತ್ತಲೂ ಕಾಂಪೌಂಡ್ ನಿರ್ಮಿಸಿ, ಗೇಟನ್ನು ಅಳವಡಿಸಿ "ಗೇಟೆಡ್ ಕಮ್ಯುನಿಟಿ" ಎಂಬ ಹೆಸರಿನಲ್ಲಿ ನಿವೇಶನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಹಾಗೂ ಸದರಿ ಬಡಾವಣೆಯಲ್ಲಿನ ರಸ್ತೆ, ಆಟದ ಮೈದಾನ/ಉದ್ಯಾನವನ/ಬಯಲುಜಾಗೆ/ವಾಹನ ನಿಲುಗಡೆ ಜಾಗೆಗಳು ಸಾರ್ವಜನಿಕ ಸ್ವತ್ತಾಗಿರುತ್ತದೆ. ಆದ್ದರಿಂದ ಸಾರ್ವಜನಿಕ ಸ್ವತ್ತುಗಳನ್ನು ಮುಕ್ತವಾಗಿಡತಕ್ಕದ್ದು.
14. ವಿನ್ಯಾಸದ ತಾಂತ್ರಿಕ ಅನುಮೋದನೆ ಸಂಬಂಧ ಸಲ್ಲಿಸಲಾಗಿರುವ ದಾಖಲೆ ಅಥವಾ ಬೇರೆ ಯಾವುದೇ ಮಾಹಿತಿಯು ತಪ್ಪಾಗಿದ್ದಲ್ಲಿ ವಿನ್ಯಾಸಕ್ಕೆ ನೀಡಿರುವ ಈ ತಾಂತ್ರಿಕ ಅನುಮೋದನೆ ತಾನಾಗಿ ರದ್ದುಗೊಳ್ಳುತ್ತದೆ. ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಯು ವಿನ್ಯಾಸ ಅನುಮೋದಿಸುವಾಗ ಸೂಕ್ತ ಕ್ರಮವಹಿಸತಕ್ಕದ್ದು.
15. ಈ ಅನುಮೋದಿತ ವಿನ್ಯಾಸ ನಕ್ಷೆಯಲ್ಲಿನ ಅಳತೆಗಳಿಗೆ ಅನುಗುಣವಾಗಿ ಜಮೀನಿನಲ್ಲಿ ವ್ಯತ್ಯಾಸ ಇರುವುದು ಏನಾದರೂ ಕಂಡುಬಂದಲ್ಲಿ ಅದನ್ನು ಸ್ಥಳದ ವಸ್ತು ಸ್ಥಿತಿಗೆ ಅನುಗುಣವಾಗಿ ಪರಿಷ್ಕೃತ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆದುಕೊಳ್ಳತಕ್ಕದ್ದು.
16. ಸದರಿ ಯೋಜನೆಯನ್ನು ರೇರಾ (RERA) ಕಾಯ್ದೆ ಕಲಂ 4 ರಂತೆ ರೇರಾ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು.
17. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಿವಿಲ್ ವ್ಯಾಜ್ಯಗಳಿಗೆ ಈ ಇಲಾಖೆಯು ಜವಾಬ್ದಾರಿ ಯಾಗಿರುವುದಿಲ್ಲ.
18. ಜಿಲ್ಲಾಧಿಕಾರಿಗಳು ಹೊರಡಿಸಿರುವ ಭೂ-ಪರಿವರ್ತನಾ ಆದೇಶದನ್ವಯ ಮತ್ತು ಕಂದಾಯ ಇಲಾಖೆ ದೃಢೀಕರಿಸಿರುವ ಸರ್ವೆ ನಕ್ಷೆಯನ್ವಯ ವಿನ್ಯಾಸವನ್ನು ಸಿದ್ಧಪಡಿಸಲಾಗಿದ್ದು, ಸರ್ವೆ ನಕ್ಷೆಯಲ್ಲಿ ನ್ಯೂನತೆಗಳಿದ್ದರೆ ಈ ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ.

ಸಹಿ/-

ಜಂಟಿ ನಿರ್ದೇಶಕರು

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ,
ವಿಭಾಗೀಯ ಕಛೇರಿ, ಮೈಸೂರು.

ಪ್ರತಿಯನ್ನು :-

- 1) ಅನುಮೋದಿತ ವಿನ್ಯಾಸದ 3 ಪ್ರತಿಗಳೊಂದಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಮನುಗನಹಳ್ಳಿ ಗ್ರಾಮ ಪಂಚಾಯಿತಿ, ಹುಣಸೂರು ತಾಲ್ಲೂಕು ಇವರಿಗೆ ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗಿದೆ.

4....